



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶನಿವಾರ, ೩೧, ಮೇ, ೨೦೨೫(ಜ್ಯೇಷ್ಠ, ೧೦, ಶಕವರ್ಷ, ೧೯೪೭) BENGALURU, SATURDAY, 31, MAY, 2025(JYAISTHA, 10, SHAKAVARSHA, 1947)	ಸಂ. ೩೩೨ No.332
-----------------------	--	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್‌ಡಿ 87 ಪಿಸಿಇ 2024

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ: 31.05.2025

ಅಧಿಸೂಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿದ್ದರಿಂದ ಮತ್ತು ಈ ಕುರಿತು ದಿನ ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿಯೂ ಸಹ ವರದಿಯಾದ ಹಿನ್ನೆಲೆಯಲ್ಲಿ, ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1)ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ತೀರ್ಮಾನಿಸಿ, ಆರೋಪಗಳ ಸಂಬಂಧ ವಿಚಾರಣೆ ನಡೆಸಲು ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ.ಎನ್.ದೇಸಾಯಿ ರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ದಿನಾಂಕ: 14.07.2024ರ ಅಧಿಸೂಚನೆಯಲ್ಲಿ ಆದೇಶ ಹೊರಡಿಸಲಾಗಿತ್ತು ಹಾಗೂ ದಿನಾಂಕ: 23.07.2024ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ ಕಾರ್ಯವ್ಯಾಪ್ತಿ ಮತ್ತು ಷರತ್ತುಗಳನ್ನು (Terms of Reference) ನಿಗದಿಪಡಿಸಲಾಗಿರುತ್ತದೆ. ಸದರಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 31.05.2025 ರವರೆಗೆ, ದಿನಾಂಕ: 13.01.2025ರ ಅಧಿಸೂಚನೆಯಲ್ಲಿ ವಿಸ್ತರಿಸಲಾಗಿತ್ತು.

2. ಈ ವಿಚಾರಣಾ ಆಯೋಗದ ಅವಧಿಯು ದಿನಾಂಕ: 31.05.2025 ರಂದು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸದರಿ ವಿಚಾರಣಾ ಆಯೋಗದ ಅವಧಿಯನ್ನು ಎರಡು ತಿಂಗಳ ಅವಧಿಗೆ ವಿಸ್ತರಿಸುವಂತೆ ನಗರಾಭಿವೃದ್ಧಿ ಇಲಾಖೆರವರು ಕೋರಿರುತ್ತಾರೆ.

3. ಆದುದರಿಂದ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಪಿ.ಎನ್.ದೇಸಾಯಿ ರವರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 31.07.2025 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ನಿಗದಿಪಡಿಸಿದ ಕಾರ್ಯವ್ಯಾಪ್ತಿ ಮತ್ತು ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ನಾಗರಾಜು ಎಸ್.)

ಸರ್ಕಾರದ ಅಧೀನ ಕಾರ್ಯದರ್ಶಿ,
ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)